



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಮಂಗಳವಾರ, ೧೨, ಡಿಸೆಂಬರ್, ೨೦೨೩(ಮಾರ್ಗಶಿರ, ೨೧, ಶಕವರ್ಷ, ೧೯೪೫) BENGALURU, TUESDAY, 12, DECEMBER, 2023(MARGASHIRA, 21, SHAKAVARSHA, 1945)	ಸಂ. ೫೭೦ No. 570
--------------------------	--	--------------------

ಕರ್ನಾಟಕ ವಿಧಾನಸಭೆ

ಹದಿನಾರನೇ ವಿಧಾನಸಭೆ

ಎರಡನೇ ಅಧಿವೇಶನ

ಕರ್ನಾಟಕ ಸಿವಿಲ್ ನ್ಯಾಯಾಲಯಗಳ (ತಿದ್ದುಪಡಿ) ವಿಧೇಯಕ, 2023
(2023ರ ವಿಧಾನಸಭೆಯ ವಿಧೇಯಕ ಸಂಖ್ಯೆ-31)

ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 21)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸಿವಿಲ್ ನ್ಯಾಯಾಲಯಗಳ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆಬರತಕ್ಕದ್ದು.

2. 17ನೇ ಪ್ರಕರಣದ ತಿದ್ದುಪಡಿ.- ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 21) (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ)ರ 17ನೇ ಪ್ರಕರಣದಲ್ಲಿ "ಐದು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳ ಬದಲಿಗೆ "ಹದಿನೈದು ಲಕ್ಷ ರೂಪಾಯಿಗಳಿಗೆ" ಎಂಬ ಪದಗಳನ್ನು ಪ್ರತಿಯೋಜಿಸತಕ್ಕದ್ದು.

3. 19ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 19ನೇ ಪ್ರಕರಣದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"19. ಹಿರಿಯ ಸಿವಿಲ್ ನ್ಯಾಯಾಧೀಶರು ಮಾಡಿದ ಡಿಕ್ರಿ ಮತ್ತು ಆದೇಶಗಳ ವಿರುದ್ಧ ಅಪೀಲುಗಳು.- ಸಿವಿಲ್ ಸ್ವರೂಪದ ಅಸಲು ದಾವೆಗಳು ಮತ್ತು ವ್ಯವಹಾರಗಳಲ್ಲಿ ಹಿರಿಯ

ಸಿವಿಲ್ ನ್ಯಾಯಾಧೀಶನು ಹೊರಡಿಸಿದ ಡಿಕ್ರಿಗಳು ಮತ್ತು ಆದೇಶಗಳ ವಿರುದ್ಧ ಕಾನೂನಿನ ಮೂಲಕ ಅಪೀಲುಗಳಿಗೆ ಅವಕಾಶವಿರುವಾಗ ಅಂಥ ಅಪೀಲುಗಳನ್ನು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸತಕ್ಕದ್ದು."

4. ತೊಂದರೆಗಳನ್ನು ನಿವಾರಿಸುವ ಅಧಿಕಾರ.- ಈ ತಿದ್ದುಪಡಿ ಅಧಿನಿಯಮದ ಮೂಲಕ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ಕ್ಕೆ ಮಾಡಲಾದ ಎಲ್ಲಾ ತಿದ್ದುಪಡಿಗಳು 28.08.2007 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರತಕ್ಕದ್ದು. ಈ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964ರ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆಗಳು ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸನ್ನಿವೇಶವು ಉದ್ಭವಿಸಿದಂತೆ ಸರ್ಕಾರಿ ರಾಜ್ಯಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ಈ ಅಧಿನಿಯಮದ ಮೂಲಕ ತಿದ್ದುಪಡಿಯಾದ ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964ರ ಉಪಬಂಧಗಳಿಗೆ ಅಸಂಗತವಾಗದ, ತೊಂದರೆಗಳನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯಕ ಅಥವಾ ಸಮಯೋಚಿತವೆಂದು ಕಂಡುಬರುವಂಥ ಯಾವುದೇ ಕಾರ್ಯವನ್ನು ಮಾಡಬಹುದು:

ಪರಂತು, ಈ ಅಧಿನಿಯಮದ ಆರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ

ಕರ್ನಾಟಕ ಕಾನೂನು ಆಯೋಗವು ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964 (1964ರ ಕರ್ನಾಟಕ ಅಧಿನಿಯಮ 21)ಕ್ಕೆ ಕೆಲವು ತಿದ್ದುಪಡಿಗಳನ್ನು ಶಿಫಾರಸ್ಸು ಮಾಡಿದೆ.

ಆದ್ದರಿಂದ,-

(i) ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆರ್ಥಿಕ ಅಧಿಕಾರ ವ್ಯಾಪ್ತಿಯನ್ನು ಹೆಚ್ಚಿಸಲು; ಮತ್ತು

(ii) ಉಚ್ಚ ನ್ಯಾಯಾಲಯದಲ್ಲಿ ಅಧಿಕ ಬಾಕಿಯಿರುವ ಪ್ರಕರಣಗಳ ಹೊರೆಯನ್ನು ಇಳಿಸಲು,

- ಕರ್ನಾಟಕ ಸಿವಿಲ್ ನ್ಯಾಯಾಲಯಗಳ ಅಧಿನಿಯಮ, 1964(1964ರ ಕರ್ನಾಟಕ ಅಧಿನಿಯಮ 21) ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಲಾಗಿದೆ.

ಆದ್ದರಿಂದ, ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಎಚ್.ಕೆ ಪಾಟೀಲ್

ಕಾನೂನು, ನ್ಯಾಯ ಮಾನವ ಹಕ್ಕುಗಳು
ಮತ್ತು ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಹಾಗೂ ಪ್ರವಾಸೋದ್ಯಮ
ಮಂತ್ರಿ

ಎಂ.ಕೆ. ವಿಶಾಲಾಕ್ಷಿ

ಕಾರ್ಯದರ್ಶಿ

ಕರ್ನಾಟಕ ವಿಧಾನಸಭೆ

ಅನುಬಂಧ

ಕರ್ನಾಟಕ ಉಚ್ಚನ್ಯಾಯಾಲಯ ಅಧಿನಿಯಮ, 1961
(1962ರ ಕರ್ನಾಟಕ ಅಧಿನಿಯಮ ಸಂಖ್ಯೆ 05)ರ ಉದ್ಘಾತ ಭಾಗ

XX

XX

XX

17. ಸಿವಿಲ್ ನ್ಯಾಯಾಲಯದ ನ್ಯಾಯಾಧೀಶನ ಅಧಿಕಾರ ವ್ಯಾಪ್ತಿ.- ಸಿವಿಲ್ ನ್ಯಾಯಾಲಯದ ನ್ಯಾಯಾಧೀಶನ ಅಧಿಕಾರ ವ್ಯಾಪ್ತಿಯು ಸಿವಿಲ್ ನ್ಯಾಯಾಧೀಶನ ಅಧಿಕಾರ ವ್ಯಾಪ್ತಿಯಿಂದ ಅನ್ಯಥಾ ಹೊರತುಪಡಿಸಿದಂತೆ, ಐದು ಲಕ್ಷ ರೂಪಾಯಿಗಳಿಗೆ ಮೀರದ ವಸ್ತು ವಿಷಯದ ಮೊಬಲಗು ಅಥವಾ ಮೌಲ್ಯದ ಸಿವಿಲ್ ಸ್ವರೂಪದ ಎಲ್ಲ ಅಸಲು ದಾವೆಗಳಿಗೆ ಮತ್ತು ವ್ಯವಹರಣೆಗಳಿಗೆ ವ್ಯಾಪ್ತವಾಗತಕ್ಕದ್ದು.

XX

XX

XX

19. ಹಿರಿಯ ಸಿವಿಲ್ ನ್ಯಾಯಾಧೀಶನ ಮೇಲೆ ಅಪೀಲುಗಳು.- ಸಿವಿಲ್ ಸ್ವರೂಪದ ಅಸಲು ದಾವೆಗಳು ಮತ್ತು ವ್ಯವಹರಣೆಗಳಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶನು ಮಾಡಿದ ಡಿಕ್ರಿಗಳು ಮತ್ತು ಆದೇಶಗಳಿಂದ ಕಾನೂನಿನ ಮೂಲಕ ಅಂಥ ಅಪೀಲುಗಳಿಗೆ ಅವಕಾಶವಿರುವಾಗ ಅಪೀಲುಗಳು,-

(1) ಅಸಲು ದಾವೆ ಅಥವಾ ವ್ಯವಹರಣೆಯ ವಸ್ತು ವಿಷಯದ ಮೊಬಲಗು ಅಥವಾ ಮೌಲ್ಯವು ಹತ್ತು ಲಕ್ಷ ರೂಪಾಯಿಗಳಿಗಿಂತ ಕಡಿಮೆ ಇರುವಾಗ ಜಿಲ್ಲಾ ನ್ಯಾಯಾಲಯಕ್ಕೆ;

(2) ಇತರ ಪ್ರಕರಣಗಳಲ್ಲಿ ಉಚ್ಚನ್ಯಾಯಾಲಯಕ್ಕೆ;

- ಇರತಕ್ಕದ್ದು.

XX

XX

XX

**KARNATAKA LEGISLATIVE ASSEMBLY****SIXTEENTH LEGISLATIVE ASSEMBLY****SECOND SESSION****THE KARNATAKA CIVIL COURTS (AMENDMENT) BILL, 2023
(LA Bill No. 31 of 2023)**

A Bill further to amend the Karnataka Civil Courts Act, 1964.

Whereas, it is expedient further to amend the Karnataka Civil Courts Act, 1964 (Karnataka Act 21 of 1964) for the purposes hereinafter appearing;

Be it enacted by the Karnataka State Legislature in the seventy fourth year of the Republic of India as follows.-

1. Short title and commencement.- (1) This Act may be called the Karnataka Civil Courts (Amendment) Act, 2023.

(2) It shall come into force at once.

2. Amendment to section 17.- In section 17 of the Karnataka Civil Courts Act, 1964 (Karnataka Act 21 of 1964) (hereinafter referred to as the Principal Act), for the words, “five lakh rupees” the words “fifteen lakh rupees” shall be substituted.

3. Amendment to section 19.- For section 19 of the Principal Act, the following shall be substituted, namely,-

“19. Appeals from Senior Civil Judge.- Appeals from the decrees and orders passed by a Senior Civil Judge in original suits and proceedings of a civil nature, shall, when such appeals are allowed by law, lie to the District Court.”

4. Power to remove difficulty.- All amendments made to the Karnataka Civil Court Act, 1964 (Karnataka Act 21 of 1964), by this amendment Act shall come into force retrospectively with effect from 28.08.2007. If any difficulty arises in giving effect to the provisions of the Karnataka Civil Court Act, 1964, as amended by this Act, the State Government may, as occasion arises, by an order published in the Official Gazette, do anything, not inconsistent with the provisions of the Karnataka Civil Court Act, 1964 amended by this Act, which appears to it to be necessary or expedient for the purpose of removing the difficulty:

Provided that, no such order shall be made after the expiry of a period of two years from the date of commencement of this Act.

STATEMENT OF OBJECTS AND REASONS

The Law Commission of Karnataka has recommended certain amendments to the Karnataka Civil Courts Act, 1964 (Karnataka Act 21 of 1964).

Hence, it is considered necessary further to amend the Karnataka Civil Courts Act, 1964 (Karnataka Act 21 of 1964) to,-

- (i) increase the pecuniary jurisdiction of the Court of Civil Judge; and
- (ii) lessen the burden of heavy pendency in the High Court.

Hence the Bill.

FINANCIAL MEMORANDUM

There is no extra expenditure involved in the proposed Legislative measure.

H.K PATIL

Minister for Law, Justice, Human Rights
and Parliamentary Affairs and Legislation
and Tourism.

M.K. VISHALAKSHI

Secretary
Karnataka Legislative Assembly

ANNEXURE

Extract from the Karnataka Civil Courts Act, 1964

(Karnataka Act No. 21 of 1964)

XXX

XXX

XXX

17. Jurisdiction of Court of a Civil Judge.- The jurisdiction of a Court of a Civil Judge shall extend to all original suits and proceedings of a civil nature, not otherwise excluded from the Civil Judge jurisdiction, of which the amount or value of the subject matter does not exceed five lakh rupees

XXX

XXX

XXX

19. Appeals from Senior Civil Judge.- Appeals from the decrees and orders passed by a Senior Civil Judge in original suits and proceedings of a civil nature, shall, when such appeals are allowed by law, lie,—

(1) to the District Court, when the amount or value of the subject-matter of the original suit or proceeding does not exceed ten lakh rupees;

(2) to the High Court, in other cases.

XXX

XXX

XXX